ಕರ್ನಾಟಕ ವಿಧಾನ ಪರಿಷತ್ತು

ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ	:	**231**
ವಿಧಾನ ಪರಿಷತ್ತು ಸದಸ್ಯರ ಹೆಸರು	:	ಶ್ರೀ ಅಲ್ಲಂ ವೀರಭದ್ರಪ್ಪ (ವಿಧಾನ ಸಭೆಯಿಂದ ಚುನಾಯಿತರಾದವರು)
ಉತ್ತರಿಸಬೇಕಾದ ದಿನಾಂಕ	:	22.09.2020.
ಉತ್ತರಿಸುವ ಸಚಿವರು	:	ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖಾ ಸಚಿವರು.

ಕ್ರ. ಸಂ	ಪ್ರಶ್ನೆ	ಉತ್ತರ
ಅ)	2019-20 ಮತ್ತು 2020-21ನೇ ಸಾಲಿನ ಆಯವ್ಯಯದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಗೆ ಒದಗಿಸಿರುವ ಅನುದಾನವೆಷ್ಟು;	ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಗೆ 2019-20ನೇ ಸಾಲಿನಲ್ಲಿ ರೂ.392919.89 ಲಕ್ಷಗಳು ಹಾಗೂ 2020-21ನೇ ಸಾಲಿನಲ್ಲಿ ರೂ.261201.00 ಲಕ್ಷಗಳ ಅನುದಾನವನ್ನು ಒದಗಿಸಲಾಗಿರುತ್ತದೆ.
ಆ)	ಈ ಅನುದಾನದಲ್ಲಿ ಇಲಾಖೆಯ ನೌಕರರಿಗೆ ವೇತನ ಮತ್ತು ಭತ್ಯೆಗೆ ಎಷ್ಟು ಹಣ ಕಾಯ್ದಿರಿಸಲಾಗಿದೆ;	ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ನೌಕರರಿಗೆ ವೇತನ ಮತ್ತು ಭತ್ಯೆಗೆ ಸಂಬಂಧಿಸಿದಂತೆ, 2019-20ನೇ ಸಾಲಿನಲ್ಲಿ ರೂ.4549.04 ಲಕ್ಷಗಳ ಅನುದಾನವನ್ನು ಒದಗಿಸಲಾಗಿದೆ. ಹಾಗೂ 2020-21ನೇ ಸಾಲಿನಲ್ಲಿ ರೂ.4995.00 ಲಕ್ಷಗಳ ಅನುದಾನವನ್ನು ಕಾಯ್ದಿರಿಸಲಾಗಿರುತ್ತದೆ.
ಇ)	ಇಲಾಖೆಯ ಅಕ್ಕಿಯನ್ನು ಯಾವ ದರದಲ್ಲಿ ಖರೀದಿಸಲಾಗುತ್ತಿದೆ; ಹಾಗೂ ಯಾವ ಯಾವ ಸಂಸ್ಥೆಗಳಿಂದ ಅಕ್ಕಿಯನ್ನು ಖರೀದಿಸಲಾಗುತ್ತಿದೆ (ಸಂಪೂರ್ಣ ವಿವರ ನೀಡುವುದು)	1) National Food Security Act (NFSA) ಅಡಿಯಲ್ಲಿ ವಿತರಿಸಲಾಗಿರುವ ಪಡಿತರ ಚೀಟಿಗಳಿಗೆ ಅಗತ್ಯವಿರುವ ಅಕ್ಕಿಯನ್ನು ಕೇಂದ್ರ ಸರ್ಕಾರದ ಭಾರತ ಆಹಾರ ನಿಗಮದಿಂದ ಪ್ರತಿ ಮೆಟ್ರಿಕ್ ಟನ್‌ಗೆ ರೂ.3000/- ದರದಲ್ಲಿ ಖರೀದಿಸಲಾಗುತ್ತಿದೆ. 2) ಕರ್ನಾಟಕ ರಾಜ್ಯದಲ್ಲಿ National Food Security Act (NFSA) ಅಡಿಯಲ್ಲಿ ನಿಗಧಿಪಡಿಸಿರುವ ಪಡಿತರ ಚೀಟಿಗಳಿಗಿಂತ ಹೆಚ್ಚುವರಿಯಾಗಿ ವಿತರಿಸಿರುವ ಪಡಿತರ ಚೀಟಿಗಳ ಫಲಾನುಭವಿಗಳಿಗೆ ಹಂಚಿಕೆ ಮಾಡಲು ಅಗತ್ಯವಿರುವ ಅಕ್ಕಿಯನ್ನು Open Market Sale Scheme (Domestic) ಅಡಿಯಲ್ಲಿ ಭಾರತ ಆಹಾರ ನಿಗಮದಿಂದ ಪ್ರತಿ ಮೆಟ್ರಿಕ್ ಟನ್ ಅಕ್ಕಿಯನ್ನು ರೂ. 22837.50/- ದಂತೆ ಖರೀದಿಸಲಾಗುತ್ತಿದೆ.
ಈ)	ಆಹಾರ ಪದಾರ್ಥಗಳಿಗೆ ನಿಗಧಿಪಡಿಸಿದ ಹಾಗೂ ವ್ಯಯಿಸಿದ ಮೊತ್ತವೆಷ್ಟು? (ಸಂಪೂರ್ಣ ವಿವರ ನೀಡುವುದು)	(see table below)

2019-20		2020-21	
ನಿಗಧಿಪಡಿಸಿದ ಮೊತ್ತ	ವ್ಯಯಿಸಿದ ಮೊತ್ತ (31.03.2020ರ ಅಂತ್ಯಕ್ಕೆ)	ನಿಗಧಿಪಡಿಸಿದ ಮೊತ್ತ	ವ್ಯಯಿಸಿದ ಮೊತ್ತ (14.09.2020ರ ಅಂತ್ಯಕ್ಕೆ)
375500.00	369895.76	254600.00	91247.54

ಸಂಖ್ಯೆ: ಆನಾಸ 87 ಎಫ್.ಪಿ.ಪಿ 2020 (ಇ-ಆಫೀಸ್)

(ಕೆ. ಗೋಪಾಲಯ್ಯ)
ಆಹಾರ, ನಾಗರಿಕ ಸರಬರಾಜು
ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ
ಕಾನೂನು ಮಾಪನಶಾಸ್ತ್ರ, ಇಲಾಖಾ ಸಚಿವರು.